



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಗುರುವಾರ, ೨೪, ಜುಲೈ, ೨೦೨೫ ( ಶ್ರಾವಣ ,೦೨, ಶಕವರ್ಷ, ೧೯೪೭) BENGALURU, THURSDAY, 24, JULY, 2025 ( SHRAVANA , 02, SHAKAVARSHA, 1947)	ನಂ. ೪೦೯ No. 409
------------------------	--	--------------------

## GOVERNMENT OF KARNATAKA

No: EP 244 SLB 2025

Karnataka Government Secretariat,  
M.S. Building,  
Bangalore, dated:24.07.2025

### NOTIFICATION

The draft of the following rules which the Government of Karnataka proposes to make in exercise of the powers conferred by clause (i) of sub-section(1) of section 7 and section 145 of the Karnataka Education Act, 1983 (Karnataka Act 1 of 1995) is hereby published as required by sub-section (1) of section 145 of the said Act, for the information of all the persons likely to be affected thereby and notice is hereby given that the said draft will be taken into consideration after the expiry of fifteen days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above, will be considered by the State Government. Objections and Suggestions may be addressed to the Principal Secretary to Government, Department of School Education and Literacy, 6th Floor, M.S.Building, Dr.B.R.Ambedkar Veedhi, Bengaluru-560 001.

### DRAFT RULES

**1. Title, commencement and applicability:-** (1) These rules may be called the Karnataka Pre-University Examination (Scheme of Evaluation) Rules, 2025.

(2) They shall come into force from the date of their final publication in the Official Gazette.

(3) These rules shall apply to all II PUC students appearing for the Board Examination from the academic year 2025-26 and onwards.

**2. Minimum Pass Percentage:-** The Minimum pass percentage shall be governed as follows, namely:-

(a) A candidate shall be declared to have passed the PUC examination if he secure not less than 30% of the total marks in each subject, including marks obtained in the written examination and internal assessment or practical examination and not less than 33% of the aggregate marks across all subjects taken together.

(b) In subjects with no practical examination or internal assessment in order to be declared as having passed the written examination of 80 marks a candidate shall be required to secure a minimum of 24 marks in each such subject:

Provided that, this minimum marks may be relaxed or modified, under exceptional circumstances and subject to such conditions as may be specified by the State Government.

(c) In subjects with a practical examination or internal assessment, in order to be declared as having passed the written examination of 70 marks, a candidate shall secure a minimum of 21 marks in each such subject:

Provided that, this minimum marks may be relaxed or modified requirement may, under exceptional circumstances and subject to such conditions as may be specified by the State Government

**3. General conditions for practical examinations:-** The general conditions in respect of subjects with a practical component, in deviation from the existing allotment of 30 marks for the practical examination, the practical exam shall be conducted for a maximum of 20 marks and the remaining 10 marks shall be awarded to a candidate who fulfils the following conditions namely:

(a) he has secured a minimum of 75% attendance in each subject (including theory and practical classes), thereby becoming eligible to appear for the practical exam;

(b) he has conducted the minimum number of practicals specified for each practical subject,

(c) he has duly recorded and submitted the same in the practical record book duly certified by the concerned subject lecturer; and

(d) he has appeared for the practical examination.

By order and in the name of  
Governor of Karnataka,

(S. Prakasha)  
Under Secretary to Government  
(Secondary)  
Department of School Education and Literacy

## ಕರ್ನಾಟಕ ಸರ್ಕಾರ

ಸಂಖ್ಯೆ: ಇಪಿ 244 ಎಸ್‌ಎಲ್‌ಬಿ 2025

ಕರ್ನಾಟಕ ಸರ್ಕಾರ ಸಚಿವಾಲಯ,  
ಬಹುಮಹಡಿಗಳ ಕಟ್ಟಡ,  
ಬೆಂಗಳೂರು, ದಿನಾಂಕ:24.07.2025

### ಅಧಿಸೂಚನೆ

ಕರ್ನಾಟಕ ಸರ್ಕಾರವು, 1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ-1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು (i) ಮತ್ತು ಸೆಕ್ಷನ್ 145 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೆಳಗಿನಂತೆ ಕರಡು ತಿದ್ದುಪಡಿ ನಿಯಮಗಳನ್ನು ಪ್ರಕಟಿಸಲಾಗಿದೆ. ಇದರಿಂದ, ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560 001 ರವರಿಗೆ ಸಲ್ಲಿಸಬಹುದು.

### ಕರಡು ನಿಯಮಗಳು

1. **ಶೀರ್ಷಿಕೆ, ಪ್ರಾರಂಭ ಮತ್ತು ಅನ್ವಯಿಸುವಿಕೆ:-** (1) ಈ ನಿಯಮಗಳನ್ನು ಕರ್ನಾಟಕ ಪದವಿ ಪೂರ್ವ ಪರೀಕ್ಷೆ (ಮೌಲ್ಯಮಾಪನ ವಿಧಾನ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಅಧಿಕೃತ ಗೆಜೆಟ್‌ನಲ್ಲಿ ಅವುಗಳ ಅಂತಿಮ ಪ್ರಕಟಣೆಯ ದಿನಾಂಕದಿಂದ ಅವು ಜಾರಿಗೆ ಬರುತ್ತವೆ.

(3) ಈ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಮತ್ತು ನಂತರದ ಶೈಕ್ಷಣಿಕ ವರ್ಷದಿಂದ ಮಂಡಳಿಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತವೆ.

2. **ಕನಿಷ್ಠ ಉತ್ತೀರ್ಣ ಶೇಕಡಾವಾರು:-** ಕನಿಷ್ಠ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಈ ಕೆಳಗಿನಂತೆ ನಿಯಂತ್ರಿಸಲಾಗುತ್ತದೆ, ಅವುಗಳೆಂದರೆ: -

(ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಳಗೊಂಡಂತೆ ಪ್ರತಿ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಹಾಗೂ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ 33% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲಾಗುತ್ತದೆ.

(ಬಿ) ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ:

ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.

(ಸಿ) ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳನ್ನು ಪಡೆಯಬೇಕು:

ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.

3. ಪ್ರಾಯೋಗಿಕ ಪರೀಕ್ಷೆಗಳಿಗೆ ಸಾಮಾನ್ಯ ಷರತ್ತುಗಳು:- ಪ್ರಾಯೋಗಿಕ ಅಂಶವನ್ನು ಹೊಂದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂಚಿಕೆಯಿಂದ ವಿಚಲನಗೊಂಡು, ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು ಮತ್ತು ಉಳಿದ 10 ಅಂಕಗಳನ್ನು ಈ ಕೆಳಗಿನ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗೆ ನೀಡಲಾಗುತ್ತದೆ, ಅವುಗಳೆಂದರೆ

(ಎ) ಪ್ರತಿ ವಿಷಯದಲ್ಲೂ (ತಾತ್ವಿಕ ಮತ್ತು ಪ್ರಾಯೋಗಿಕ ತರಗತಿಗಳು ಸೇರಿದಂತೆ) ಕನಿಷ್ಠ 75% ಹಾಜರಾತಿಯನ್ನು ಹೊಂದಿದಲ್ಲಿ, ಅಂತಹ ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ;

(ಬಿ) ಅಭ್ಯರ್ಥಿಯು ಪ್ರತಿಯೊಂದು ಪ್ರಾಯೋಗಿಕ ವಿಷಯಕ್ಕೆ ನಿರ್ದಿಷ್ಟಪಡಿಸಿದ ಕನಿಷ್ಠ ಸಂಖ್ಯೆಯ ಪ್ರಾಯೋಗಿಕಗಳನ್ನು ನಿರ್ವಹಿಸಿರಬೇಕು.

(ಸಿ) ಅಭ್ಯರ್ಥಿಯು ಪ್ರಾಯೋಗಿಕ ದಾಖಲೆ ಪುಸ್ತಕಗಳಲ್ಲಿ ನಿರ್ವಹಿಸಿದ ಪ್ರಾಯೋಗಿಕಗಳನ್ನು ದಾಖಲಿಸಿ ಅದನ್ನು ಸಂಬಂಧಿಸಿದ ವಿಷಯದ ಉಪನ್ಯಾಸಕರಿಂದ ದೃಢೀಕರಿಸಿ ಸಲ್ಲಿಸಿರಬೇಕು; ಮತ್ತು

(ಡಿ) ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಬೇಕು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಎಸ್. ಪ್ರಕಾಶ)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ)  
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ